



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|------------------------|---|--------------------|
| ಭಾಗ - ೪ಎ Part - IVA | ಬೆಂಗಳೂರು, ಸೋಮವಾರ, ೧೦, ಜೂನ್, ೨೦೨೪(ಜ್ಯೇಷ್ಠ, ೨೦, ಶಕವರ್ಷ, ೧೯೪೬) BENGALURU, MONDAY, 10, JUNE, 2024(JYEISHTA, 20, SHAKAVARSHA, 1946) | ನಂ. ೨೬೨ No. 262 |
|------------------------|---|--------------------|

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಇ 44 ಶಾಸನ 2023, ದಿನಾಂಕ: 10.06.2024

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ವಿಧೇಯಕ, 2023ಕ್ಕೆ 2024ರ ಮಾರ್ಚ್ ತಿಂಗಳ 20ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024 ರ ಕರ್ನಾಟಕ ಅಧಿನಿಯಮ ಸಂಖ್ಯೆ:29 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2024 ರ ಕರ್ನಾಟಕ ಅಧಿನಿಯಮ ಸಂಖ್ಯೆ:29

(2024 ರ ಜೂನ್ ತಿಂಗಳ 10ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

**ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ)
ಅಧಿನಿಯಮ, 2023**

(2024 ರ ಮಾರ್ಚ್ ತಿಂಗಳ 20ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999ನ್ನು (2000ರ ಕರ್ನಾಟಕ ಅಧಿನಿಯಮ 28) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗತಕ್ಕದ್ದು:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ಅಧಿನಿಯಮವನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

2. 6ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999ರ (2000ರ ಕರ್ನಾಟಕ ಅಧಿನಿಯಮ 28) 6ನೇ ಪ್ರಕರಣದ ಎರಡನೆಯ ಪರಂತುಕದ ಮತ್ತು ಅದಕ್ಕೆ ಸಂಬಂಧಿಸಿದ ವಿವರಣೆಯ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಅಲ್ಲದೆ ಪರಂತು, ಟೆಂಡರ್ ಆಹ್ವಾನಿಸುವ ಪ್ರಾಧಿಕಾರವು, ಅಧಿಸೂಚಿತ ಇಲಾಖೆಗಳಲ್ಲಿ ನಿಯಮಿಸಿದ ಪ್ರಕ್ರಿಯೆಗಳನ್ನು ಅನುಸರಿಸುವ ಮೂಲಕ ಕೈಗೊಳ್ಳಬೇಕಾದ ಅಗತ್ಯ ನೋಟೀಸುಗಳು, ಪತ್ರ ವ್ಯವಹಾರಗಳು ಮತ್ತು ಪ್ರಕಟಣೆಗಳನ್ನು ಹೊರಡಿಸುವಾಗ ನಿರ್ಮಾಣ ಕಾಮಗಾರಿಗಳ ಮೌಲ್ಯ ಒಂದು ಕೋಟಿ ರೂಪಾಯಿಗಳಿಗೆ ಮೀರದ ಅಂಥ ಕಾಮಗಾರಿಗಳ ಸಂಖ್ಯೆಯ ಶೇಕಡ 4 ರಷ್ಟನ್ನು ಮೀರದಂತೆ ಹಿಂದುಳಿದ ವರ್ಗಗಳೆಂದು ಪ್ರವರ್ಗ-Iರಲ್ಲಿ ನಿರ್ದಿಷ್ಟಪಡಿಸಿದ ಹಿಂದುಳಿದ ಜಾತಿಗಳಿಗೆ ಸೇರಿದ ಟೆಂಡರುದಾರರುಗಳ ಪೈಕಿ ಮಾತ್ರ ಟೆಂಡರನ್ನು ನೀಡತಕ್ಕದ್ದು ಮತ್ತು ಅಂಥ ಕಾಮಗಾರಿಗಳ ಸಂಖ್ಯೆಯ ಶೇಕಡ 15 ರಷ್ಟನ್ನು ಮೀರದಂತೆ ಹಿಂದುಳಿದ ವರ್ಗಗಳೆಂದು ಪ್ರವರ್ಗ-II(ಎ)ರಲ್ಲಿ ನಿರ್ದಿಷ್ಟಪಡಿಸಿದ ಹಿಂದುಳಿದ ಜಾತಿಗಳಿಗೆ ಸೇರಿದ ಟೆಂಡರುದಾರರುಗಳ ಪೈಕಿ ಮಾತ್ರ ಟೆಂಡರನ್ನು ನೀಡತಕ್ಕದ್ದು:

ಅದೂ ಅಲ್ಲದೆ, ಎರಡು ಬಾರಿಗಳಲ್ಲಿ ಆಹ್ವಾನಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಹಿಂದುಳಿದ ವರ್ಗಗಳ ಪ್ರವರ್ಗ-Iಕ್ಕೆ ಅಥವಾ ಸಂದರ್ಭಾನುಸಾರವಾಗಿ ಹಿಂದುಳಿದ ವರ್ಗಗಳ ಪ್ರವರ್ಗ-II(ಎ)ಗೆ ಸೇರಿದ ವ್ಯಕ್ತಿಗಳಿಂದ ಟೆಂಡರ್ ಸ್ವೀಕರಿಸದಿದ್ದಲ್ಲಿ, ಅಂಥ ಕಾಮಗಾರಿಗಳನ್ನು ಇತರರಿಗೆ ಟೆಂಡರ್ ನೀಡಬಹುದು.

ವಿವರಣೆ:- ಮೇಲಿನ ಪರಂತುಕಗಳ ಉದ್ದೇಶಕ್ಕಾಗಿ,-

(1) "ಪ್ರವರ್ಗ-I" ಎಂದರೆ ಆದಾಯ ಮಾನದಂಡಗಳನ್ನು ಪರಿಗಣಿಸದೆ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಹೊರಡಿಸಿದ ಆದೇಶಗಳಲ್ಲಿ ಪ್ರವರ್ಗ-I ಎಂಬುದಾಗಿ ನಿರ್ದಿಷ್ಟಪಡಿಸಿದ ಹಿಂದುಳಿದ ವರ್ಗ.

(2) "ಪ್ರವರ್ಗ-II(ಎ)" ಎಂದರೆ ಆದಾಯ ಮಾನದಂಡಗಳನ್ನು ಪರಿಗಣಿಸದೆ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಹೊರಡಿಸಿದ ಆದೇಶಗಳಲ್ಲಿ ಪ್ರವರ್ಗ-II(ಎ) ಎಂಬುದಾಗಿ ನಿರ್ದಿಷ್ಟಪಡಿಸಿದ ಹಿಂದುಳಿದ ವರ್ಗ. "

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ.ಶ್ರೀಧರ್

ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.

**PARLIAMENTARY AFFAIRS AND LEGISLATION SECRETARIAT
NOTIFICATION**

NO. DPAL 44 SHASANA 2023, BENGALURU, DATED:10.06.2024

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ಅಧಿನಿಯಮ, 2023 (2024ರ ಕರ್ನಾಟಕ ಅಧಿನಿಯಮ ಸಂಖ್ಯೆ:29) ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 29 OF 2024

(First Published in the Karnataka Gazette Extra-ordinary on the 10th day of June, 2024)

**THE KARNATAKA TRANSPARENCY IN PUBLIC PROCUREMENTS (SECOND
AMENDMENT) ACT, 2023**

(Received the assent of the Governor on the 20th day of March, 2024)

An Act further to amend the Karnataka Transparency in Public Procurements Act, 1999.

Whereas it is expedient further to amend the Karnataka Transparency in Public Procurements Act, 1999 (Karnataka Act 29 of 2000) for the purposes hereinafter appearing;

Be it enacted by the Karnataka State Legislature in the Seventy fourth year of the Republic of India as follows:-

1. Short title and commencement.- (1) This Act may be called the Karnataka Transparency in Public Procurements (Second Amendment) Act, 2023.

(2) It shall come into force at once.

2. Amendment of section 6.- In the Karnataka Transparency in Public Procurements Act, 1999 (Karnataka Act 29 of 2000), in section 6, after second proviso and explanation relating thereto the following shall be inserted, namely:-

“Provided also that, the tender inviting authority shall, in the notified Departments out of those construction works, value of which does not exceed rupees one crore such number of works not exceeding 4 percent be tendered only among the tenderers belonging to the backward castes as specified in Category-I as Backward Classes and such number of works not exceeding 15 percent to be tendered only among tenderers belonging to backward castes as specified in Category II(A) as Backward Classes notified by the Government, by taking out notices, communications and publications required to be taken following the prescribed procedures:

Provided also that, if no tender from persons belonging to the Category-I and Category II(A) of Backward Classes as the case may be, is received in response to the invitation in two attempts such works may be tendered among others.

Explanation: For the purpose of above provisos,-

- (1) Category-I shall mean the backward classes specified as Category-I in the orders issued by the State Government from time to time without considering the income criteria.
- (2) Category-II (A) shall mean the backward classes specified as Category-II (A) in the orders issued by the State Government from time to time without considering the income criteria”.

The above translation of ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ಅಧಿನಿಯಮ, 2023 (2024 ರ ಕರ್ನಾಟಕ ಅಧಿನಿಯಮ ಸಂಖ್ಯೆ: 29) be published in the official Gazette under clause (3) of Article 348 of the Constitution of India.

THAAWARCHAND GEHLOT
GOVERNOR OF KARNATAKA

By Order and in the name of
the Governor of Karnataka,

G.SRIDHAR
Secretary to Government
Department of Parliamentary
Affairs and Legislation